



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೦, ಡಿಸೆಂಬರ್, ೨೦೨೪(ಮಾರ್ಗಶಿರ, ೧೯, ಶಕವರ್ಷ, ೧೯೪೬) BENGALURU, TUESDAY, 10, DECEMBER, 2024(MARGASHIRA, 19, SHAKAVARSHA, 1946)	ಸಂ. ೫೯೯ No.599
-----------------------	--	-------------------

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

೨ನೇ ಮತ್ತು ೩ನೇ ಮಹಡಿ, ನಂ.16, ಬಳ್ಳಾರಿ ರಸ್ತೆ, ಸದಾಶಿವನಗರ, ಬೆಂಗಳೂರು-560080,

ಇಮೇಲ್: karsec@gmail.com:080-22205189/93

ವಿಷಯ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಡಿಸೆಂಬರ್-2024ರ ಮತ ಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ.

- ಓದಲಾಗಿದೆ: 1. ಆಯೋಗದ ಸಮ ಸಂಖ್ಯೆಯ ಆದೇಶ ದಿನಾಂಕ: 19.11.2024
2. ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 35 ಹೆಚ್‌ಹೆಚ್‌ಎಲ್ 2024, ದಿನಾಂಕ: 10.12.2024.

ಪ್ರಸ್ತಾವನೆ:-

ರಾಜ್ಯ ಚುನಾವಣಾ ಆಯೋಗದ ಕ್ರ. ಸಂ (1) ರಲ್ಲಿ ಓದಲಾದ ಆದೇಶದಲ್ಲಿ 2023ರ ಡಿಸೆಂಬರ್ ಮಾಹೆಯಿಂದ-2025ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಿಸಿ ಅದರಂತೆ ಚುನಾವಣೆ ನಡೆಸಲು ಆದೇಶಿಸಲಾಗಿದೆ. ಸದರಿ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ: 08.12.2024 ರಂದು ಮತದಾನ ಪ್ರಕ್ರಿಯೆಯು ಜರುಗಿದ್ದು, ದಿನಾಂಕ: 11.12.2024 ರಂದು ಮತ ಎಣಿಕೆ ದಿನಾಂಕವನ್ನು ನಿಗದಿಪಡಿಸಿ, ಚುನಾವಣೆ ಪ್ರಕ್ರಿಯೆಯನ್ನು 11.12.2024 ರಂದು ಮುಕ್ತಾಯಗೊಳಿಸಬೇಕೆಂದು ಮತ್ತು ಚುನಾವಣಾ ನೀತಿ ಸಂಹಿತೆಯು ದಿನಾಂಕ: 11.12.2024 ರವರೆಗೆ ಜಾರಿಯಲ್ಲಿರುವುದಾಗಿ ಆದೇಶ ಹೊರಡಿಸಲಾಗಿತ್ತು.

ಕ್ರ. ಸಂ (2)ರ ಓದಲಾದ ಅಧಿಸೂಚನೆಯಲ್ಲಿ ಸರ್ಕಾರವು, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್.ಎಂ. ಕೃಷ್ಣ ರವರ ನಿಧನದ ಪ್ರಯುಕ್ತ ದಿನಾಂಕ: 11.12.2024 (ಬುಧವಾರ) ದಂದು ಸಾರ್ವಜನಿಕ ರಜೆಯನ್ನು ಘೋಷಿಸಲಾಗಿರುತ್ತದೆ.

ಆದುದರಿಂದ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಯುವ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಉಡುಪಿ, ಬೆಳಗಾವಿ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯ ಅಧಿಸೂಚನೆಯಲ್ಲಿ ಮತಎಣಿಕೆ ದಿನಾಂಕ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸುವ ದಿನಾಂಕವನ್ನು ದಿನಾಂಕ: 11.12.2024ರ ಬದಲಿಗೆ ದಿನಾಂಕ: 12.12.2024 ರಂದು ನಿಗದಿಪಡಿಸಿ ಈ ಕೆಳಕಂಡಂತೆ ಆದೇಶಿಸಿದೆ.

(೧)

ಆದೇಶ ಸಂಖ್ಯೆ: SECK/RLB/GELN(GP)1/ 2023, E-89014, ಬೆಂಗಳೂರು,

ದಿನಾಂಕ: 10.12.2024

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎ ಮತ್ತು 308ಎಬಿ ಯಿಂದ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ರಾಜ್ಯ ಚುನಾವಣಾ ಆಯೋಗವು ದಿನಾಂಕ: 19.11.2024 ರಂದು ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಹೊರಡಿಸಿರುವ ಆದೇಶದಲ್ಲಿ, ಚಿಕ್ಕಬಳ್ಳಾಪುರ, ಉಡುಪಿ, ಬೆಳಗಾವಿ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಮತ ಎಣಿಕೆ ದಿನಾಂಕವನ್ನು ದಿನಾಂಕ:11.12.2024ರ ಬದಲಿಗೆ ದಿನಾಂಕ:12.12.2024 ರಂದು ಮತ್ತು ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕವನ್ನು ದಿನಾಂಕ: 11.12.2024 ರ ಬದಲಿಗೆ ದಿನಾಂಕ:12.12.2024 ರಂದು ನಿಗದಿಪಡಿಸಿ ಆದೇಶಿಸಿದೆ.

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ:12.12.2024 ರ ವರೆಗೆ ಜಾರಿಯಲ್ಲಿರುತ್ತದೆ. ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಚುನಾವಣಾಧಿಕಾರಿಗಳಿಗೆ ಮತ್ತು ಎಲ್ಲಾ ಅಭ್ಯರ್ಥಿಗಳ ಗಮನಕ್ಕೆ ತರುವಂತೆ ಆದೇಶಿಸಿದೆ.

ಆದೇಶಾನುಸಾರ

(ಪ್ರಕಾಶ್. ಎಸ್.ಮರಬಳ್ಳಿ)

ಅಧೀನ ಕಾರ್ಯದರ್ಶಿ,

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ.